



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಬುಧವಾರ, ೩೦, ನವೆಂಬರ್, ೨೦೨೨(ಮಾರ್ಗಶಿರ, ೦೯, ಶಕವರ್ಷ, ೧೯೪೪) BENGALURU, WEDNESDAY, 30, NOVEMBER, 2022(MARGASHIRA, 09, SHAKAVARSHA, 1944)	ಸಂ. ೫೮೯ No. 589
-----------------------	---	--------------------

ಕರ್ನಾಟಕ ಸರ್ಕಾರ

ಸಂಖ್ಯೆ:ನಅಇ 265 ಎಂಎಲ್ಆರ್ 2022(e).

ಕರ್ನಾಟಕ ಸರ್ಕಾರ ಸಚಿವಾಲಯ,
ವಿಕಾಸ ಸೌಧ,
ಬೆಂಗಳೂರು, ದಿನಾಂಕ:29/11/2022.

ಅಧಿಸೂಚನೆ

ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪುರಸಭೆಯಲ್ಲಿನ ಚುನಾಯಿತ ಆಡಳಿತ ಮಂಡಳಿಯ ಅವಧಿಯು ದಿನಾಂಕ:09/11/2022 ರಂದು ಮುಕ್ತಾಯಗೊಂಡಿದ್ದು, ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ನಿಯಮ-315 ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ, ಮುಂದಿನ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೂ ಕಾರ್ಯನಿರ್ವಹಣೆಗಾಗಿ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕಿರುತ್ತದೆ.

ಆದ್ದರಿಂದ, ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಕಲಂ-315 ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ, ಉಪ ವಿಭಾಗಾಧಿಕಾರಿ, ಸೇಡಂ ಉಪ ವಿಭಾಗ, ಕಲುಬುರಗಿ ಜಿಲ್ಲೆ, ರವರನ್ನು ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪುರಸಭೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಟಿ ಮಂಜುನಾಥ)

ಸರ್ಕಾರದ ಅಧೀನ ಕಾರ್ಯದರ್ಶಿ,
ನಗರಾಭಿವೃದ್ಧಿ ಇಲಾಖೆ (ಎಂಎ-1&೩)

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)